



ಕರ್ನಾಟಕ ವಿಧಾನ ಪರಿಷತ್ತು


ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ	938
ಸದಸ್ಯರ ಹೆಸರು	ಶ್ರೀ ಮುನಿರಾಜು ಗೌಡ ಪಿ.ಎಂ. (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ದಿನಾಂಕ	21.12.2021
ಉತ್ತರಿಸುವ ಸಚಿವರು	ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವರು.

ಕ್ರ.ಸಂ	ಪ್ರಶ್ನೆ	ಉತ್ತರ
ಅ)	ಕಲ್ಲುಗಣಿ ಗುತ್ತಿಗೆ ಮಂಜೂರಾತಿಗೆ ಸಂಬಂಧಿಸಿದಂತೆ KMMCR-1994ರ ನಿಯಮ 9 ಮತ್ತು 21 ರಂತೆ ದಿನಾಂಕ 12.08.2016ರ ತಿದ್ದುಪಡಿ ನಿಯಮಾವಳಿಗಳ ಪೂರ್ವದಲ್ಲಿ ಸ್ವೀಕೃತಗೊಂಡು ಅಂಗೀಕೃತವಾದ ಕಲ್ಲುಗಣಿ ಗುತ್ತಿಗೆ ಅರ್ಜಿಗಳನ್ನು Saved Application ಅಥವಾ Un saved application ಎಂದು ಯಾವ ಮಾನದಂಡಗಳಿಂದ ಪರಿಗಣಿಸುವುದು.	ದಿನಾಂಕ 12.08.2016 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 1994ಕ್ಕೆ ತಿದ್ದುಪಡಿ ತರಲಾಗಿರುತ್ತದೆ. ಸದರಿ ತಿದ್ದುಪಡಿ ನಿಯಮಗಳಂತೆ ಉಪಖನಿಜ ಗಣಿ ಗುತ್ತಿಗೆಗಳನ್ನು ಹರಾಜು ಮೂಲಕವೇ ಮಂಜೂರು ಮಾಡಬೇಕಾಗಿರುತ್ತದೆ. ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2016 ಜಾರಿಯಾಗುವ ಪೂರ್ವದಲ್ಲಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 9 ಮತ್ತು 21 ರಂತೆ ಕಲ್ಲು ಗಣಿಗುತ್ತಿಗೆ ಕೋರಿ ಅರ್ಜಿ ಸಲ್ಲಿಸಿದ್ದು, ಬಾಕಿ ಇರುವ ಅರ್ಜಿಗಳು ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2016 ರ ನಿಯಮ 8-B(1) ರಂತೆ ಗುತ್ತಿಗೆ ಮಂಜೂರಾತಿಗೆ ಅನರ್ಹ ಅರ್ಜಿಗಳಾಗಿರುತ್ತವೆ. ಆದಾಗ್ಯೂ ನಿಯಮ 8-B ಉಪ ನಿಯಮ-(2) ರ ಕಂಡಿಕೆ (a) to (d) ಮತ್ತು (d-1) ರಲ್ಲಿ ನಿರ್ದಿಷ್ಟಪಡಿಸಿರುವಂತೆ ಕಲ್ಲುಗಣಿ ಗುತ್ತಿಗೆ ಮಂಜೂರಾತಿಗೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಮತ್ತು ವರದಿಗಳು ಸ್ವೀಕೃತವಾಗಿರುವ ಅರ್ಜಿಗಳು ರಕ್ಷಿಸಲ್ಪಟ್ಟ ಅರ್ಜಿ(Saved Application) ಗಳಾಗಿರುತ್ತವೆ. ಇನ್ನುಳಿದ ಅರ್ಜಿಗಳು ಕಲ್ಲುಗಣಿ ಗುತ್ತಿಗೆ ಮಂಜೂರಾತಿಗೆ ಅನರ್ಹ (Ineligible) ಅರ್ಜಿಗಳಾಗಿರುತ್ತವೆ.

<p>ಆ) ದಿನಾಂಕ 12.08.2016ರ ಪೂರ್ವದಲ್ಲಿನ ಕಲ್ಯಾಣಿ ಗುತ್ತಿಗೆ ಅರ್ಜಿಗಳಿಗೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ದಿನಾಂಕ 12.08.2016 ರ ನಂತರ ವಿಳಂಬವಾಗಿ ನಿರಾಕ್ಷೇಪಣಾ ಪತ್ರಗಳು ಸ್ವೀಕೃತಗೊಂಡ ಅರ್ಹ ಅರ್ಜಿಗಳು ಸಿಂಧುತ್ವವನ್ನು ಹೊಂದಿಲ್ಲವೇ;</p>	<p>ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2016 ಜಾರಿಯಾಗುವ ಪೂರ್ವದಲ್ಲಿ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 9 ಮತ್ತು 21 ರಂತೆ ಕಲ್ಯಾಣಿ ಗುತ್ತಿಗೆ ಕೋರಿ ಅರ್ಜಿ ಸಲ್ಲಿಸಿದ್ದು, ಬಾಕಿ ಇರುವ ಅರ್ಜಿಗಳಿಗೆ ನಿಯಮ 8-B ಉಪ ನಿಯಮ (2) ರ ಕಂಡಿಕೆ (a) to (d) ಮತ್ತು (d-1) ರಲ್ಲಿ ನಿರ್ದಿಷ್ಟ ಪಡಿಸಿರುವಂತೆ ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಮತ್ತು ವರದಿಗಳು ಸ್ವೀಕೃತವಾಗಿರುವ ಅರ್ಜಿಗಳು ರಕ್ಷಿಸಲ್ಪಟ್ಟ ಅರ್ಜಿ (Saved Application) ಗಳಾಗಿರುತ್ತವೆ. ಇನ್ನುಳಿದ ಅರ್ಜಿಗಳು ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಅನರ್ಹ (Ineligible) ಅರ್ಜಿಗಳಾಗಿರುತ್ತವೆ.</p>
<p>ಇ) ಸಿಂಧುತ್ವಗೊಂಡ ಅರ್ಹ ಕಲ್ಯಾಣಿ ಗುತ್ತಿಗೆ ಅರ್ಜಿಗಳನ್ನು ಮಂಜೂರಾತಿಗೆ ಪರಿಗಣಿಸಲು ಮಾನ್ಯ ನ್ಯಾಯಾಲಯದ ಆದೇಶವಿದ್ದರೂ ಕೂಡ ಆದೇಶದ ಪಾಲನೆಗೆ ಇರುವ ತೊಂದರೆಗಳೇನು;</p>	<p>ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2016 ರ ನಿಯಮ 8-B ಉಪ ನಿಯಮ (2) ರ ಕಂಡಿಕೆ (a) to (d) ಮತ್ತು (d-1) ರಲ್ಲಿ ನಿರ್ದಿಷ್ಟ ಪಡಿಸಿರುವಂತೆ ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಮತ್ತು ವರದಿಗಳು ಸ್ವೀಕೃತವಾಗಿ ರಕ್ಷಿಸಲ್ಪಟ್ಟ ಅರ್ಜಿ (Saved Application) ಗಳ ಪ್ರದೇಶದಲ್ಲಿ ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.</p> <p>ಅರ್ಹ ಅರ್ಜಿಗಳ 65 ಪ್ರಕರಣಗಳಲ್ಲಿ ಅರ್ಜಿದಾರರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು, ಈ ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ನಿಯಮಾನುಸಾರ ಪರಿಶೀಲಿಸಿ, ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಕ್ರಮ ವಹಿಸಲು ಆದೇಶಿಸಿರುತ್ತದೆ.</p> <p>ಅದರಂತೆ ಪರಿಶೀಲಿಸಿ, 06 ಪ್ರಕರಣಗಳಲ್ಲಿ ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಅನುಮೋದನೆ ನೀಡಲಾಗಿದ್ದು, ಇನ್ನುಳಿದ ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ನಿಯಮಾನುಸಾರ ಕಲ್ಯಾಣಿ ಗುತ್ತಿಗೆ ಮಂಜೂರಾತಿಗೆ ಕ್ರಮವಹಿಸಲಾಗುತ್ತಿದೆ.</p>

<p>ಈ</p>	<p>ದಿನಾಂಕ 12.08.2016ರ ಪೂರ್ವದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಸ್ವೀಕೃತಗೊಂಡ ನಿರಾಕ್ಷೇಪಣಾ ಪತ್ರಗಳು ಎಂಬುದರ ಬದಲು ದಿನಾಂಕ 12.08.2016ರ ಪೂರ್ವದಲ್ಲಿ ಸ್ವೀಕೃತಗೊಂಡ/ ಅಂಗೀಕೃತಗೊಂಡ ಕಲ್ಲುಗಣಿ ಗುತ್ತಿಗೆ ಅರ್ಜಿಗಳೆಂದು ಪರಿಗಣಿಸಿ ತಿದ್ದುಪಡಿ ಆಗಿರುವ ನಿಯಮಗಳಲ್ಲಿ ಆಗಿರುವ ನ್ಯೂನತೆಗಳನ್ನು ಸರಿಪಡಿಸಿ, ತಿದ್ದುಪಡಿ ನಿಯಮಾವಳಿಗಳಲ್ಲಿ ಜಾರಿಗೆ ತಂದು ಅರ್ಹ ಅರ್ಜಿದಾರರಿಗೆ ಸಮರ್ಪಕವಾದ ನ್ಯಾಯ ಒದಗಿಸಿಕೊಡುವ ನ್ಯಾಯ ಒದಗಿಸಿಕೊಡುವ ಯೋಜನೆ ಸರ್ಕಾರಕ್ಕೆ ಇದೆಯೇ,</p>	<p>ದಿನಾಂಕ 16.11.2021 ರಂದು ಎಂ-ಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಲಭ್ಯತೆ ಕುರಿತಂತೆ ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ಪರಾಮರ್ಶಿಸಿ ಸಚಿವ ಸಂಪುಟಕ್ಕೆ ಸೂಕ್ತ ಶಿಫಾರಸ್ಸುಗಳನ್ನು ಮಾಡಲು, ಮಾನ್ಯ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿರುತ್ತದೆ. ಮಾನ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನನ್ವಯ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಕೈಗೊಳ್ಳಲಾಗುವುದು.</p>
<p>ಉ)</p>	<p>ಈ ನಿಟ್ಟಿನಲ್ಲಿ Un saved Application ಎಂದು ಪರಿಗಣಿಸಿ ತೊಂದರೆಗೆ ಒಳಪಟ್ಟಿರುವ ಅರ್ಹ ಅರ್ಜಿದಾರರಿಗೆ ಗುತ್ತಿಗೆ ಮಂಜೂರಾತಿ ನೀಡಿದರೆ ರಾಜ್ಯದಲ್ಲಿ ಕಟ್ಟಡ ಕಾಮಗಾರಿಗೆ ಕೊರತೆಯುಂಟಾಗಿರುವ ಮರಳಿನ ಅಭಾವವನ್ನು ಸರಿದೂಗಿಸುವ ಕುರಿತು ಸರ್ಕಾರದ ನಿಲುವೇನು?</p>	<p>ಅಂತೆಯೇ, ದಿನಾಂಕ 05.05.2020 ರಂದು ಹೊಸ ಮರಳು ನೀತಿ, 2020ನ್ನು ಜಾರಿಗೊಳಿಸಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ನಿಯಮಿತವಾಗಿ ಹಾಗೂ ನಿಗದಿತ ದರದಲ್ಲಿ ಮರಳು ದೊರೆಯುವಂತೆ ಮಾಡಲು ಅವಕಾಶ ಕಲ್ಪಿಸಲಾಗಿದೆ.</p>

ಸಂಖ್ಯೆ ಸಿಐ 645 ಎಂಎಂಎನ್ 2021


(ಆಕಾರ್ ಹಾಲಪ್ಪ ಬಸಪ್ಪ)

ಗಣಿ ಮತ್ತು ಭೂವಿಜ್ಞಾನ ಹಾಗೂ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು
ವಿಕಲಚೇತನರ, ಹಿರಿಯ ನಾಗರಿಕರ
ಸಬಲೀಕರಣ ಸಚಿವರು.